

ಹೊಟ್ಟೆ ಪಾಡಿಗೇ...

ಅದೇ ಆಗ ಎದ್ದು ಆಕಳಿಸುತ್ತ ಮೈಮುರಿದು ಕಣ್ಣು ತೀಡುತ್ತ ಹೊರಗೆ ಬಂದೆ, ಇವಳು ಉಗುರು ಕತ್ತರಿಸಿ ರಂಗು, ಅದೇ ನೇಲ್ ಪಾಲೀಶು ಹಾಕಿಕೊಳ್ಳುತ್ತಾ ಕುಳಿತಿದ್ದು, ಅವಳ ಕೈಯಿಂದ ಬಾಟಲಿ ಕಸಿದುಕೊಂಡು ಬೆರಳೊಂದಕ್ಕೆ ರಂಗು ಬಳಿದು, ಆರಲೆಂದು ಗಾಳಿ ಊದಿದೆ, ಕಚಗುಳಿಯಿಟ್ಟಂತಾಯಿತು ಅನಿಸತ್ತೆ "ಛೇ, ಸಾಕು ಏಳ್ಳೇ ಮೇಲೆ ನಾನು ಹಜೊತೀನೆ" ಅಂತ ನೂಕಿದ್ದು, ಸಂದು ಗೋಡೆಗೆ ಒರಗಿ ಕೂತು ಅವಳನ್ನೇ ದಿಟ್ಟಿಸಿ ನೋಡುತ್ತಿದ್ದೆ, "ಟೀ ಮಾಡಿಟ್ಟೇದೀನಿ" ಅಂತ, ಎದ್ದು ಹೋಗು ನೋಡಿದ್ದು ಸಾಕಿನ್ನು ಅನ್ನೋ ಧಾಟಿಯಲ್ಲಿ ಸೂಚ್ಯವಾಗಿ ಹೇಳಿದ್ದು. ಎದ್ದು ಟೀ ಸುರಿದುಕೊಂಡು ಬಂದೆ, ಸಾಸರಿನಲ್ಲಿ ಹಾಕಿ ಅವಳಿಗೊಂದು ಗುಟುಕು ಕುಡಿಸಿ, ಉಳಿದದ್ದು ನಾ ಹೀರತೊಡಗಿದೆ. ಟೀ ಮುಗಿತು ಕಪ್ಪು ಪಕ್ಕಕ್ಕಿಟ್ಟು ಮತ್ತೆ ನೋಡುತ್ತ ಕುಳಿತುಕೊಂಡೆ, ದುರುಗುಟ್ಟಿ ನೋಡಿದ್ದು, ಬಸ್ ಸ್ಟಾಪಿನಲ್ಲಿ ಕಾಡುವ ಪಡ್ಡೆ ಹುಡುಗನನ್ನು ಹುಡುಗಿ ನೋಡುವಂತೆ. ನನಗೇನೂ ಆಗಿಲ್ಲವೆನ್ನುವಂತೆ ಹಾಗೆ ಕುಳಿತಿದ್ದೆ, ನನ್ನ ಹೆಂಡ್ತಿ ನಾ ನೋಡಲೇನು, ಇನ್ನೇನು ಪಕ್ಕದ ಮನೆ ಪದ್ದುನ ಹಾಗೆ ನೋಡೋಕಾಗುತ್ತ! ಕೊನೆಗೆ ಕಣ್ಣನ್ನೆ ಅರ್ಥವಾಗಿಲ್ಲ ಅಂತ "ರೀ ಏನೂ ಕೆಲ್ಸಾ ಇಲ್ಲಾ, ಎನು ಹಾಗೆ ನೋಡುತ್ತ ಕುಳಿತು ಬಿಟ್ಟಿದ್ದೀರೇ" ಅಂದ್ರು. ಹಲ್ಲು ಕಿವಿ ಅಷ್ಟೇ.. ಮತ್ತಷ್ಟು ಕೋಪ ಬಂತು, "ಕೂತ್ಕೊಂಡ್ರೆ ಮುಗಿತು ಅಕ್ಕಿ ಮೂಟೆ ಜಲಿಸಿ ಜರುಗಿಸಿಟ್ಟಂತೆ ಕುಸಿದು ಕುಳಿತು ಬಿದ್ದೀರ, ಹೊಟ್ಟೆ ನೋಡೋಳ್ಳಿ ಅದನ್ನ" ಅಂತ ಬೈದ್ದು. ನೋಡೋಂಡೆ, ಹೌದಲ್ಲ ಗುಡಾಣವಾಗುತ್ತಿದೆ.. ಯಾಕೆ ಇಷ್ಟು ದಿನ ಇಲ್ಲದ್ದು ಈವತ್ತು ಇದು ಇವಳಿಗಿಷ್ಟು ಕಿರಿಕಿರಿ ಮಾಡಿದೆ. ಎದ್ದು ನಡೆದಿ, ಕೂತಿದ್ದೆ ಎಲ್ಲಿ ಇನ್ನೂ ಬಯ್ಯುತ್ತಾಳೇನೋ ಅಂದುಕೊಂಡು.

ಇದೇನು ಇಂದು ನಿನ್ನೆಯದಲ್ಲ, ವರ್ಷಾನು ವರ್ಷಗಳಿಂದ ಸಾಕಿ ಸಲಹೆ ಬೆಳೆಸಿಕೊಂಡು ಬಂದದ್ದು, ಸುಖಜೀವಿಯ ಸಂಕೇತ. ಇನ್ನೇನು ಮತ್ತೆ, ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ, ಕೂತಲ್ಲೆ ಎಲ್ಲ ಕೋನಗಳಲ್ಲೂ ತಿರುಗುವ ಕುಶನ್ನು ಕುರ್ಚಿಯಲ್ಲಿ ಕುಳಿತು, ತಂಬೂರಿ ನುಡಿಸಿದಂತೆ ಬೆರೆಳು ಅಲ್ಲಾಡಿಸುತ್ತ ಕೀಬೋರ್ಡು ಕುಟ್ಟೊಡು, ನಡುನಡುವೆ ತಬಲದಲ್ಲಿ ತಕ್ಕಧೀಂ ಅಂದಂತೆ ಮೌಸು ಅಮುಕೋದು. ಬೈಕಿನಲ್ಲಿ ಕೂತು ಮನೆಯಿಂದ ಅಫೀಸಿನವರೆಗೆ ಪ್ರಯಾಣ, ಲಿಫ್ಟಿನಲ್ಲಿ ನಾಲ್ಕು ಮಂಜಿಲಕ್ಕೆ ಏರೊಡು, ಕಂಪನಿಯ ಪುಕ್ಕಟೆ ಹಾಲು ಬೂಸು, ಹೆಂಡತಿಯ ಕೈ ಬಗೆಬಗೆಯ ಪಕ್ಕಾನ್ನ, ಸಂಜೆಗೆ ಕುರುಕಲು ತಿಂಡಿಗಳು, ಸಂಸಾರ ಜಂಜಡಗಳಿಲ್ಲದೆ ಸುಖನಿದ್ದೆ... ಇಷ್ಟೆಲ್ಲ ಇರುವಾಗ ಹೊಟ್ಟೆ ಬಲೂನು ಉಬ್ಬಿದಂತೆ ಉಬ್ಬದೇ ಇನ್ನೇನು. ಹಾಗಂತ ಸಾಫ್ಟ್‌ವೇರು ಕೆಲ್ಸ ಸಲೀಸು ಅಂತೇನಲ್ಲ ಅಲ್ಲಿರುವ ಟೆನ್ಯನ್ನು, ತಲೆಬಿಸಿಗಳು ಅಲ್ಲಿನವರಿಗೇ ಗೊತ್ತು, ಭದ್ರತೆಯಿಲ್ಲದ ಭವಿಷ್ಯ ಗೊತ್ತಿಲ್ಲದ ಬದುಕು. ಆದರೂ ತಲೆಗೆ ಕೆಲಸವಿದ್ದು, ಮೈ ಕೈಗೆ ಒಂದಿಷ್ಟೂ ವ್ಯಾಯಾಮವನ್ನುವುದು ಇಲ್ಲವೆಂದರೆ ಸರಿ. ಹೀಗಾಗಿ **ಹೊಟ್ಟೆ ಪಾಡಿಗೇ ಮಾಡುವ ಕೆಲಸದಿಂದ ಹೊಟ್ಟೆ ಬಂದಿದ್ದೇನು ಅತಿಶಯವಲ್ಲ.**

ಕನ್ನಡಿ ಮುಂದೆ ನಿಂತು ನಾನೇ ನೋಡಿಕೊಳ್ಳುತ್ತಿದ್ದೆ, ಹಿಂದಿನಿಂದ ಬಂದು ಹೊಟ್ಟೆ ಬಳಸಿ ಎರಡೂ ಕೈ ಸೇರಿ ಬಿಗಿದು ಕಟ್ಟಲು ತಡಕಾಡಿ, ಹಾಗೋ ಹೀಗೋ ನಿಲುಕಿಸಿಕೊಂಡು ಅಪ್ಪಿಕೊಂಡು ನಿಂತು, ಹೊಟ್ಟೆ ಅಷ್ಟು ಬಂದಿದೆಯಲ್ಲ, "ಏನು, ಹಾಗೆಂದೆ ಅಂತ ಬೇಜಾರಾಯ್ತಾ ಸುಮ್ಮನಾಗಿ ಬಿಟ್ಟಿ" ಅಂದ್ರು "ಇಲ್ಲ, ನಿಜ ನಾ ಗಮನಿಸಿರಲಿಲ್ಲ" ಅಂದೆ. "ರೀ ಮೊನ್ನೆ ಪರಿಮಳ ಬಂದಿದ್ದು ಮುಂಜಾನೆ ವಾಕಿಂಗ್, ಜಾಗಿಂಗ್ ಮಾಡಿದ್ದೆ ಏನೆಲ್ಲ ಪ್ರಯೋಜನ ಇದೆ ಅಂತ ಹೇಳ್ತಿದ್ದು" ಅಂದ್ರು, ಇದೋ ವಿಷ್ಯ ಪರಿಮಳ ಕಿವಿಯೂದಿದ್ದಾರಾ, ಅದಕ್ಕೆ ಎಂದೂ ಇಲ್ಲದೆ ಇಂದು ಇವಳು ಹೀಗಂದಿದ್ದು ಅಂದುಕೊಂಡೆ. "ಹೀಗೇ ನನ್ನ ನೋಡುತ್ತ ಕೂರೊ ಬದಲು ಮುಂಜಾನೆ ಬೇಗ ಎದ್ದು ಯಾಕೆ ನೀವು ವಾಕಿಂಗ್ ಹೋಗಬಾರದು" ಅಂದ್ರು "ಹೌದಲ್ಲ ಅಲ್ಲಿ ಬಹಳ ಹುಡುಗೀರೂ ವಾಕಿಂಗ್ ಬರ್ತಾರೆ ಅವರ ನೋಡಿಕೊಂಡು ಬರಬಹುದು" ಅಂದೆ "ನೀವು ಸುಧಾರಿಸಲ್ಲ, ನಾಳೆಯಿಂದ ನಾವಿಬ್ಬರೂ ವಾಕಿಂಗ್ ಹೋಗ್ತೀವಿ ಅಷ್ಟೆ" ಅಂದ್ರು "ಯಾಕೆ ನಾನೊಬ್ಬನೆ ಹೋದ್ರೆ ಎಲ್ಲಿ ವಾಕಿಂಗಿಗಂತ ಹುಡುಗೀರ ನೋಡ್ತ ಸ್ಟಾಪಿಂಗ್ ಜಾಸ್ತಿ ಆಗುತ್ತೆ ಅನ್ನೋ ಭಯಾನಾ" ಅಂತ ಕುಟುಕಿದೆ. "ನಂದೂ ತೂಕ ಜಾಸ್ತಿಯಾಗ್ತಿದೆ, ಏಳು ಮಲ್ಲಿಗೆ ತೂಕದ ರಾಜಕುಮಾರಿಯಾಗಿರಬೇಡ್ವಾ ನಾನೂ" ಅಂತನ್ನುತ್ತ ಹೊಟ್ಟೆ ಮೇಲೆರಡು ಬಾರಿಸಿದ್ದು, "ಲೇ ಬಾರಿಸೋಕೆ ಅದೇನು ಡೋಲು ತಮಟೆನಾ" ಅಂತ ಕಿವಿ ಹಿಂಡಿದೆ ಕೈ ಬಿಡಿಸಿ ಕೊಂಡು ಓಡಿದ್ದು.

ಮೊದಲೇ ನಿರ್ಧರಿಸಿದಂತೆ ಮುಂಜಾನೆ ಬೇಗ ಎಬ್ಬಿಸಿದ್ದು, ಎದ್ದು ಯಾವುದೋ ಪ್ಯಾಂಟು ಏರಿಸಿಕೊಂಡು ಎಲ್ಲೋ ಬಿದ್ದಿದ್ದು ಆಕ್ಸನ್ನು ಶೂಜು ಹಾಕಿಕೊಂಡು ತಯ್ಯಾರಾದೆ, ಹಾಕಿಕೊಳ್ಳಲೆಂದು ವುಲನ್ ಟೋಪಿ, ಸ್ವಾಪುರ್ ಕೊಟ್ಟು ಭಳಿಯಿರುತ್ತೆಂದು, "ಮುಂಜಾನೆ ಗಾಳಿ ಸವಿಯಬೇಕು, ಅದೆಲ್ಲ ಎನೂ ಬೇಡ, ವಾಕಿಂಗ್ ಹೋಗೋದೇ ಹೊಸ ಗಾಳಿ ಸವಿಯಲು" ಅಂತಂದು ಬಿಟ್ಟು ಹೊರಟೆ. ನಾನ್ಯಾರಾರನ್ನೂ ನೋಡುತ್ತಿದ್ದೆ ಇವಳು ನನ್ನ ಚಿವುಟುತ್ತ, ಅದಿದು ಹರಟುತ್ತ, ಆಗಾಗ ಕೈ ಬೀಸುತ್ತ, ಏನೊ ಕ್ರಿಕೆಟ್ಟು ಬಾಲರ್ ಇರಬೇಕು ಎನ್ನುವಂತೆ ಬಾಲ್ ಹಾಕುವ ಹಾಗೆ ಮಾಡುತ್ತ, ನಡುನಡುವೆ ಕಸ ಆಯುವವರ ಹಾಗೆ ಬಾಗಿ ಮೇಲೆಳುತ್ತ, ಸಾಗಿತ್ತು ನಮ್ಮಿಬ್ಬರ ವಿಹಾರ. ಮೊದಲದಿನದ ಉಮ್ಮೇದಿಗೆ ನಡೆದದ್ದೆ ನಡೆದದ್ದು ಇಂದೆ ನಾಲ್ಕು ಕೇಜೇ ತೂಕ ಇಳಿದು ಬಿಡುವುದೇನೊ ಅನ್ನುವಂತೆ ಅವಳೂ ನಡೆದಳು.

ಮನೆಗೆ ಬಂದು "ಇಂದು ಬಹಳ ಫೈಟ್ ಅನಿಸಿದೆ, ಪರಫೆಕ್ಟು ಫಿಟ್ ಆಗ್ಗಿವೆ ನೋಡಿರು" ಅಂದೆ, "ಒಂದೇ ದಿನದಲ್ಲಿ ಏನೂ ಆಗಲ್ಲ, ಅದಕ್ಕಿನ್ನೂ ಟೈಮ್ ಬೇಕು" ಅಂದ್ಲಿ. ಅದೇ ಜೊಶ್‌ನಲ್ಲಿ ಆಫೀಸಿಗೆ ರೆಡಿ ಆಗುತ್ತಿದ್ದೆ, "ರೀ ಅಲ್ಲಿ ಆ ಗ್ರೇ(ಬೂದು) ಕಲರ ಟ್ರಾಕ ಪ್ಯಾಂಟು ಶರ್ಟ್ ಹಾಕಿಕೊಂಡು ಜೋಡಿಯೊಂದು ಬಂದಿತಲ್ಲ ನೋಡಿದ್ದ, ಆ ಥರ ನಾವೂ ವಾಕಿಂಗ್ ಡ್ರೆಸ್ ತುಗೋಬೇಕು" ಅಂದ್ಲಿ, ಬಂತಲ್ಲಪ್ಪ ಜೇಬಿಗೆ ಕತ್ತರಿ ಅಂದೆ, ತೂಕ ಇಳಿಯತ್ತೋ ಇಲ್ಲೋ, ಜೇಬಿನ ತೂಕ ಇಳಿಯೋದಂತೂ ಗ್ಯಾರಂಟಿಯಾಯ್ತು. ಸಂಜೆ ಬರುವಾಗ ತರುವೆನೆಂದೆ. ಒಂದೇ ಜತೆ ಸಾಕಾಗಲ್ಲ ದಿನಾಲೂ ಅದೇ ಹೇಗೆ ಹಾಕಲಾಗುತ್ತೆ ಅಂತ ಎರಡೆರಡು ಜತೆ ತಂದದ್ದಾಯ್ತು.

ಹೊಸ ಡ್ರೆಸ್ಸು ಹಾಕಿದ ಋಶಿಯಲ್ಲಿ ಇನ್ನೂ ದೂರ ನಡೆದವು, ನಡುನಡುವೆ ನಾ ಓಡಿದೆ ಕೂಡ, ಮೊದಲೆ ನಡೆದು ರೂಡಿಯಿಲ್ಲ ಇನ್ನು ಓಡಿದ್ದು ಬೇರೆ ರಾತ್ರಿಗೆ ಕಾಲುಗಳು ಮಾತಾಡತೊಡಗಿದವು, ಆದರೇನಂತೆ ಇವಳು ಸ್ವಲ್ಪ ಹಿಚುಕಿ, ಮಸಾಜು ಮಾಡಿ ಮೊದ ಮೊದಲು ಹೀಗಾಗುತ್ತೆ ಅಮೇಲೆ ಎಲ್ಲ ಸರಿಯಾಗುತ್ತೆ ಅಂತ ಪುಸಲಾಯಿಸಿ ಮತ್ತೆ ಮಾರನೆ ದಿನವೂ ಕರೆದೊಯ್ಯಳು. ಬಹಳ ದೂರವಲ್ಲದಿದ್ದರೂ ನಡೆದು ಬಂದು ಕೂತವನೇ ಜೋರಾಗಿ ಸೀನಿದೆ!!!.. ಶೀತ ಬರುವ ಮುನ್ನೂಚನೆ ಕೊಟ್ಟು ಬಿಟ್ಟಿತು, ಅವಳೂ "ನಾನು ಅದಕ್ಕೆ ಟೋಪಿ ಸ್ವಾಪುರ್ ಕೊಟ್ಟಿರಲಿಲ್ಲ ಹೀಗಾಗುತ್ತೆ ಅಂತ ಗೊತ್ತಿತ್ತು" ಅಂತು ಬೈದ್ಲಿ. ಶೀತ, ತಲೆ ಸಿಡಿತ ಅಂತ ಮೂಗು ಸುರಿದು, ಕೆಮ್ಮಿ ಎರಡು ದಿನ ವಾಕಿಂಗ್ ಅಷ್ಟೆ ಯಾಕೆ ಆಫೀಸಿಗೂ ಚಕ್ಕರ ಹೊಡೆದದ್ದಾಯ್ತು. ಹಾಗೂ ಹೀಗೂ ಮತ್ತೆರಡು ದಿನ ಹೋದವರು, ಛಳಿಯಾಗಿಬರದೇ ಮತ್ತೆರಡು ದಿನ ಹೋಗಲಿಲ್ಲ, ಅದೂ ಅಲ್ಲದೆ ಅದೇನೊ ವಾಕಿಂಗ್ ಆದ ಮೇಲೆ ಸೌತೆ ಕಾಯಿ ರಸ, ಗಜ್ಜರಿ ರಸ ಕುಡಿದರೆ ಒಳ್ಳೆದು ಎಂದು ಅದೂ ಕುಡಿದು ಹೊಟ್ಟೆ ಕೆಟ್ಟು ಟಾಯ್ಲೆಟ್ಟಿಗೆ ಓಡಾಡಿ ಅದೇ ವಾಕಿಂಗ್‌ಗಿಂತ ಜಾಸ್ತಿಯಾಗಿ ಸೋತು ಸುಣ್ಣವಾಗಿ ಹೋದೆ.

ಹಾಗೆ ಅಫೀಸಿನಲ್ಲಿ ಮಾತಿಗೆ ಕುಳಿತಾಗ ವಾಕಿಂಗ್ ಪ್ರಹಸನ ಹೇಳಿದಾಗ ಕೊಲೀಗು ಏರೊಬಿಕ್ಸ್ ಬಗ್ಗೆ ಹೇಳಿದ. ಏರೊಬಿಕ್ಸ್ ಸೇರಿ ಹೊಟ್ಟೆ ಇಳಿಸಿಕೊಂಡ ಅಲ್ಲಿನ ಕೊಚ್ ಹುಡುಗಿಯ ವರ್ಣನೆ ಕೇಳಿ ಅದನ್ನ ಯಾಕೆ ಪ್ರಯತ್ನಿಸಬಾರದು ಅಂತ ದುಡ್ಡು ತೆತ್ತು ಅಲ್ಲಿ ಸೇರಿದೆ. ಒನ್ ಟೂ ಥ್ರೀ ಫೋರ್ ಅಂತ ಇಂಗ್ಲೀಷು ಹಾಡಿಗೆ ಕುಣಿದದ್ದೆ ಕುಣಿದದ್ದು, ಮನೆಗೆ ಬಂದು ಇವಳ ಜತೆಗೂ ಡ್ಯಾನ್ಸ್... ತನಗೂ ಕಲಿಸಿ ಅಂತ ತಾಕೀತು ಮಾಡಿದ್ದಳಲ್ಲ, ಕೊನೆಕೊನೆಗೆ ಕುಣಿತ ಕರಡಿ ಕುಣಿತವಾಗಿ ಬಿಟ್ಟಿತು, ಸೈಪ್ಪುಗಳು ಎಲ್ಲಿ ನೆನಪಿರಬೇಕು ಗಮನವೆಲ್ಲ ಕೊಚನ್ನು ನೋಡುವುದರಲ್ಲೇ ಇರಬೇಕಾದೆ. **ಹೊಟ್ಟೆ ಇಳಿಸುವುದು ಒತ್ತಟ್ಟಿಗಿರಲಿ, ಕೊಚ್‌ಳ ಬಗ್ಗೆ ಹೇಳಿ ಹೇಳಿ ಇವಳ ಹೊಟ್ಟೆ ಉರಿಸತೊಡಗಿದೆ.**

ಏನೊ ಒಟ್ಟಿನಲ್ಲಿ ನಡೆದದ್ದು, ಕುಣಿದದ್ದು ಸೇರಿ ಮೈ ಹುಶಾರಿಲ್ಲದೇ ಸೊರಗಿ ಹೊಟ್ಟೆ ಒಂದು ಲೇವಲ್ಲಿಗೆ ಸಪೂರವಾಯ್ತು. ಇಂಗ್ಲೀಷು ಹಾಡಿ ಕುಣಿದು ಕುಣಿದು ಬೇಜಾರಾಗಿ, ಏನು ಏರೊಬಿಕ್ಸ್‌ನಲ್ಲಿ ಏನು ಮಹ ಕಲಿಸುತ್ತಾರೆ ನಾನೇ ಮನೆಯಲ್ಲೆ ಹಾಡು ಹಾಕಿ ಜಿಗಿದಾಡಿದರಾಯ್ತು ಅಂತ ಅದನ್ನೂ ಬಿಟ್ಟೆ, ಇವಳೂ ನಿರಾಳವಾದ್ದು ಹೊಟ್ಟೆ ಕರಗಿಸಿದನೆಂದಲ್ಲ, ಆ ಕೊಚು ಸಹವಾಸ ತಪ್ಪಿತಲ್ಲ ಅಂದು. ಇನ್ನೊಬ್ಬ ಕೊಲೀಗು ಏರೊಬಿಕ್ಸ್ ಏನು ಹೋಗ್ತೀಯ ಇಲ್ಲೇ ಯೋಗ ಪ್ರಾಣಾಯಾಮ ಕಲಿಸುತ್ತಾರೆ ಅಪ್ಪಟ ನಮ್ಮ ಭಾರತೀಯ ಪ್ರಾಚೀನ ಕಾಲದ ಕಲೆ, ಆರೋಗ್ಯಕ್ಕೆ ಅತ್ಯಂತ ಸೂಕ್ತ ಅಂದ. ಫೀಜು ಕೇಳಿ ಸಧ್ಯ ಏನೂ ಬೇಡ ಅಂತ ನಿರ್ಧರಿಸಿದ್ದಾಯ್ತು.

ಅದೊಂದು ದಿನ ಮಧ್ಯಾಹ್ನ ಹಾಸಿಗೆಯಲ್ಲಿ ಬಿದ್ದುಕೊಂಡಿದ್ದೆ, ಪಕ್ಕ ಬಂದು ತೆಕ್ಕೆ ಸೇರಿದವಳು, ಹೊಟ್ಟೆ ಸವಂದ್ಲಿ, ತಟ್ಟನೆ "ನನ್ನ ಕೈಲಿ ಇಷ್ಟೆ ಕರಗಿಸಲಾಗಿದ್ದು, ಇನ್ನೂ ಕರಗಿಸಲಾಗಲ್ಲ ಕಣೇ" ಅಂದೆ. ಎಲ್ಲಿ ಇನ್ನೂ ಯಾವುದೋ ಕೊರ್ಸೋ ಇಲ್ಲ ಕಸರತ್ತೂ ಮಾಡಲೊ ಹೇಳುತ್ತಾಳೇನೊ ಅಂತ ಭಯದಿಂದ ನೋಡುತ್ತಿದೆ. "ನಾನೇನು ನನ್ನ ಫೇವರಿಟ್ಟು ಹೃತಿಕ್ (ರೊಶನ್) ಹಾಗೆ ಸಿಕ್ಸ್ ಪ್ಯಾಕ್ ಬಾಡಿ ಮಾಡಿ ಅಂತ ಕೇಳಿರಲಿಲ್ಲ, ಅದು ನನಗೆ ಬೇಕೂ ಇಲ್ಲ, ಪತಿರಾಯ ಗಣಪತಿಯಂತೆ

ಡುಮ್ಮ ಆಗಿರದಿರಲಿ ಅಂತ ಆಸೆಯಿತ್ತು ಅಷ್ಟೆ" ಅಂದ್ರು. ಕೇಳಿ ಸಮಾಧಾನ ಆಯ್ತು. "ನನಗೂ ಏನೂ ಏಳು ಮಲ್ಲಿಗೆ ತೂಕದ ರಾಜಕುಮಾರಿ ಬೇಕಿಲ್ಲ, ನಾನೆತ್ತಿ ಮುದ್ದಾಡುವಷ್ಟಿದ್ದರೆ ಸಾಕು" ಅಂದೆ "ಮತ್ತೆ ನಿಮ ಎರೊಬಿಕ್ಕು ಕೊಚು ಎನಾದ್ರು" ಅಂದ್ರು "ಕೊಲೀಗಿಗೆ ಬಿಟ್ ಕೊಟ್ಟಿಟ್ಟೆ" ಅಂದೆ "ಅಹಾಹಾ ಏನು ಮಹಾ ನಿಮ್ಮ ಜತೆ ಎರಡು ಡ್ಯುಯೆಟ್ಟಿಗೆ ಹೆಜ್ಜೆ ಹಾಕಿ ನಿಮ್ಮವಳೇ ಆಗಿಬಿಟ್ಟಿದ್ದು ನೋಡಿ, ಬಿಟ್ಟು ಕೊಡೋಕೆ" ಅಂತ ತಿವಿದಳು. ಎಷ್ಟೋ ಹಾಡುಗಳಿಗೆ ಹೆಜ್ಜೆಯಂತೂ ಹಾಕಿದ್ದಲ್ಲ ಆದ್ರೂ, ಇವಳಿರಬೇಕಾದ್ರೆ ನನಗೆ ಬೇರೆಯವರು ಯಾಕೆ ಬೇಕು ಹೇಳಿ. "ಇನ್ನು ನೀನು ಎಷ್ಟು ತಿಂಗಳು ಅಂತ ಕೇಳಿ ನನ್ನ ಕಾಡಿಸೋಕೆ ಆಗಲ್ಲ ಬಿಡು ಅಂದೆ"... "ಹೂಂ, ಅಲ್ವಾ ಅದೂ ಸರಿ, ಆದ್ರೆ ನಂಗೆ ಕಾಡಿಸೋಕೆ ವಿಷಯಗಳ ಕೊರತೆಯೇನಿಲ್ಲ ಬಿಡಿ... ಏನೂ ಹೆರಿಗೆ ಯಾವಾಗ ಆಯ್ತು ಮಗು ಹೆಣ್ಣು ಗಂಡಾ ಅಂತ ಕೇಳ್ತೀನಿ" ಅಂದ್ರು. "ತುಂಟಿ ನಿನ್ನ ತರಲೆ ಮಾಡೊದ್ದಲ್ಲಿ ಮೀರಿಸೊಕಾಗಲ್ಲ.." ಅಂತ ತಲೆಗೊಂದು ಏಟು ಕೊಟ್ಟೆ ಕಿಲಕಿಲ ನಗುತ್ತ ಮಗುವಿನಂತೆ ಬಾಚಿ ತಬ್ಬಿಕೊಂಡ್ರು, ನಮ್ಮಿಬ್ಬರ ನಡುವಿನ ಅಂತರ ಮತ್ತಷ್ಟು ಕಡಿಮೆಯಾಗಿತ್ತು, ಹೊಟ್ಟೆ ಕರಗಿದ್ದರಿಂದ ಅಷ್ಟೇ ಏನಲ್ಲ, ಇಂಥ ದಿನನಿತ್ಯದ ಅವಳ ತರಲೆಗಳಿಂದ ಕೂಡ..

ಹೊಟ್ಟೆ ತುಂಬಾ ಊಟಕ್ಕೆ ಒಂದು ಉಪ್ಪಿನಕಾಯಿಯಿರಲೆಂದು ಯಾವಾಗಲೂ ಬರೆದದ್ದು ಹಾಗೇ ಕೇಳಿ..

ಜೋಗಿಂಗ್ ಹೋಗೋಣ
ಬೇಗ ಎದ್ದೇಳಿ ಅಂದ್ರು..
ಮುಂದೆ ಹೋಗಿರು ಯಾರಾದ್ರೂ
ಚುಡಾಯಿಸಿದ್ದೆ ಹಿಂದಿರ್ತೀನಿ ಅಂದೆ..

ಆಹಾ! ನೀವ್ ಗೊತ್ತಿಲ್ಲ ಇರೊಬರೋ
ಹುಡುಗೀರ್ನೆಲ್ಲ ನೊಡೊಂಡ್ ಬರ್ತೀರ್ ಅಂದ್ರು..
ಅದ್ಯೆ ಬೇಡ ಬಿಡೆಂದು ಬರಸೆಳೆದು
ಮುಸುಗಳೆದುಕೊಂಡೆ..

ಮತ್ತೆ ಸಿಗೋಣ ಎಲ್ಲೋ ವಾಕಿಂಗು ಮಾಡುತ್ತ...

ಆ ಎರೊಬಿಕ್ಕು ಸೆಂಟರು ಎಲ್ಲಿದೆ ಅಂತ ನನ್ನ ಕೇಳ್ತೀಡಿ ನೀವೇ ಹುಡುಕಿಕೊಳ್ಳಿ. ಹೊಟ್ಟೆಯಿದ್ದವರು ಏನು ನಮ್ಮ ಬಗ್ಗೆ ಹೀಗೆಲ್ಲ ಬರೆದಿದ್ದಾನಲ್ಲ ಅಂತ ಬೇಜಾರು ಮಾಡಿಕೊಳ್ಳದೆ ಹುಡುಗನ ಹುಡುಗಾಟವೆಂದು ತಪ್ಪಾಗಿದ್ದರೆ ಹೊಟ್ಟೆಗೆ ಹಾಕಿಕೊಳ್ಳಿ, ಹಾಗೂ ಹೊಟ್ಟೆ ಕರಗಿಸಲು ಸ್ವಲ್ಪ ಪ್ರಯತ್ನವನ್ನೂ ಮಾಡಿ. ನಿಮ್ಮ ಹೊಟ್ಟೆ ಪಾಡಿನ ಕಥೆಗಳಿದ್ದರೆ ಹಂಚಿಕೊಳ್ಳಿ, ಹೊಟ್ಟೆ ಹುಣ್ಣಾಗುವಂತೆ ನಗೋಣ.

ಇಷ್ಟೊತ್ತು ಓದಿದ್ದು ಇಷ್ಟು ಆದ್ರೆ ಮೆಚ್ಚಿ, ಸಿಟ್ಟು ಬಂದಿದ್ರೆ ಚುಚ್ಚಿ ಇಂಚೆ (ಇ-ಅಂಚೆ) ಹಾಕಿ... ನನ್ನ ವಿಳಾಸ pm@telprabhu.com . ಹೀಗೆ ನೀವು ಓದಿ ಖುಶಿಯಾಗಿದ್ದರೆ ನಿಮ್ಮ ಗೆಳೆಯರಿಗೂ ಇದನ್ನ ಕಳಿಸಿ, ಸಂತೋಷ ಇರೋದೇ ಹಂಚೋಕೆ ತಾನೆ...

<http://blog.telprabhu.com>